



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ಸಂಪುಟ - ೧೫೮
Volume - 158

ಬೆಂಗಳೂರು, ಶುಕ್ರವಾರ, ೦೮, ಸೆಪ್ಟೆಂಬರ್, ೨೦೨೩(ಭಾದ್ರಪದ, ೧೭, ಶಕವರ್ಷ, ೧೯೪೫)
BENGALURU, FRIDAY, 08, SEPTEMBER, 2023(BHADRAPADA, 17, SHAKAVARSHA, 1945)

ಸಂಚಿಕೆ ೧೭೫
Issue 175

ಭಾಗ ೧

ರಾಜ್ಯ ಸರ್ಕಾರದ ಮುಖ್ಯ ಆದೇಶಗಳು ಹಾಗೂ ಸುತ್ತೋಲೆ ಮುಂತಾದ
ಎಲ್ಲಾ ಇಲಾಖೆಗಳಿಗೂ ಸಂಬಂಧಿಸಿದ ಆದೇಶಗಳು

ಕರ್ನಾಟಕ ಸರ್ಕಾರದ ನಡವಳಿಗಳು

ವಿಷಯ: 2023-24ನೇ ಸಾಲಿನ ಆಯವ್ಯಯ ಘೋಷಣೆಯಂತೆ ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿರ್ ಕಾರ್ಮಿಕರಿಗೆ ಜೀವ ವಿಮೆ ಹಾಗೂ ಅಪಘಾತ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ.

- ಓದಲಾಗಿದೆ: 1. ಸನ್ಮಾನ್ಯ ಮುಖ್ಯ ಮಂತ್ರಿಯವರ 2023-24ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಘೋಷಣೆ.
2. ಆಯುಕ್ತರು, ಕಾರ್ಮಿಕ ಇಲಾಖೆ, ಇವರ ಪತ್ರ ಸಂಖ್ಯೆ: ಅಸಂಕಾ/ ಗಿರ್/ ಕಾ.ವಿ.ಯೋ/ ಸಿಆರ್-01/ 2023-24, ದಿನಾಂಕ: 04/08/2023.

ಪ್ರಸ್ತಾವನೆ:

ಮೇಲೆ ಓದಲಾದ ಕ್ರಮ ಸಂಖ್ಯೆ:(1)ರಲ್ಲಿ, 2023-24ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 193ರಲ್ಲಿ, ಸನ್ಮಾನ್ಯ ಮುಖ್ಯಮಂತ್ರಿಯವರು "ಗಿರ್ ಕಾರ್ಮಿಕರುಗಳಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ದೃಷ್ಟಿಯಿಂದ, 2.00 ಲಕ್ಷ ರೂ.ಗಳ ಜೀವ ವಿಮಾ ಸೌಲಭ್ಯ ಹಾಗೂ 2.00 ಲಕ್ಷ ರೂ.ಗಳ ಅಪಘಾತ ವಿಮಾ ಸೌಲಭ್ಯ ಸೇರಿದಂತೆ ಒಟ್ಟು ನಾಲ್ಕು ಲಕ್ಷ ರೂ.ಗಳ ವಿಮಾ ಸೌಲಭ್ಯ ಕಲ್ಪಿಸುವುದಾಗಿ ಹಾಗೂ ಇದರ ಸಂಪೂರ್ಣ ವೆಚ್ಚವನ್ನು ಸರ್ಕಾರದಿಂದ ಭರಿಸುವುದು" ಎಂದು ಘೋಷಿಸಿರುತ್ತಾರೆ.

ಮೇಲೆ ಓದಲಾದ (2)ರ ಆಯುಕ್ತರು, ಕಾರ್ಮಿಕ ಇಲಾಖೆ, ಬೆಂಗಳೂರು, ಇವರ ಪ್ರಸ್ತಾವನೆಯಲ್ಲಿ ಬೆಂಗಳೂರು ಮಹಾನಗರವನ್ನು ಒಳಗೊಂಡಂತೆ ರಾಜ್ಯದೆಲ್ಲೆಡೆ ಪ್ಲಾಟ್‌ಫಾರ್ಮ್ ಆಧಾರಿತ ಗಿರ್ ಕಾರ್ಮಿಕರ ಸಂಖ್ಯೆಗೆ ಸಂಬಂಧಿಸಿದಂತೆ ಈವರೆಗೆ ಯಾವುದೇ ಸಮೀಕ್ಷೆ ನಡೆದಿರುವುದಿಲ್ಲ. ಆದರೆ, ಭಾರತ ಸರ್ಕಾರದ ವ್ಯಾಪ್ತಿಯಲ್ಲಿ ಬರುವ ನೀತಿ ಆಯೋಗ 2022ರ ವರದಿಯನ್ವಯ ಸ್ವಿಗ್ಗಿ, ಜೊಮಾಟೋ ಮುಂತಾದ ಫುಡ್ ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪಿಪ್‌ಕಾರ್ಟ್, ಬಿಗ್ ಬ್ಯಾಸ್ಕೆಟ್ ಇವೇ ಮೊದಲಾದ

(೧೦೬೧)

ಸಂಸ್ಥೆಗಳಲ್ಲಿ ಪೂರ್ಣಕಾಲಿಕ/ ಅರೆಕಾಲಿಕ ಡೆಲಿವರಿ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರ ಸಂಖ್ಯೆ ಸುಮಾರು 2.30 ಲಕ್ಷದಷ್ಟು ಇರುತ್ತದೆ. ಈ ಕಾರ್ಮಿಕರು ಅಸಂಘಟಿತ ಕಾರ್ಮಿಕ ವರ್ಗಕ್ಕೆ ಸೇರಿದ್ದು, ಕಾರ್ಮಿಕ ಕಾನೂನುಗಳಡಿ ನಿಗದಿಪಡಿಸಿರುವ ಸಾಮಾಜಿಕ ಭದ್ರತಾ ಸೌಲಭ್ಯಗಳಿಂದ ವಂಚಿತರಾಗಿರುತ್ತಾರೆ. ಗಿಗ್ ಕಾರ್ಮಿಕರು ಸರಕು/ಸೇವೆಗಳನ್ನು ನಿಗದಿತ ಸಮಯಕ್ಕೆ ಸರಿಯಾಗಿ ವಾಹನಗಳಲ್ಲಿ ವಿತರಿಸಬೇಕಾಗಿದ್ದು, ಅಂತಹ ಸಂದರ್ಭದಲ್ಲಿ ಅಪಘಾತಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಅಪಘಾತದಿಂದ ಮರಣ/ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ್ದಲ್ಲಿ ಅವರು ಹಾಗೂ ಅವರ ಅವಲಂಬಿತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಾರೆ. ಅಂತಹ ಸಂದರ್ಭದಲ್ಲಿ ಗಿಗ್ ಕಾರ್ಮಿಕರು/ಅವರ ಅವಲಂಬಿತರಿಗೆ ಸಾಮಾಜಿಕ ಭದ್ರತೆ ಒದಗಿಸುವುದು ಸರ್ಕಾರದ ಹೊಣೆಗಾರಿಕೆಯಾಗುತ್ತದೆ ಎಂಬುದನ್ನು ಪರಿಗಣಿಸಿ, ಸೂಕ್ತ ವಿಮಾ ಸೌಲಭ್ಯ ಒದಗಿಸುವ ಮೂಲಕ ಸಂಕಷ್ಟದಿಂದ ಮುಕ್ತಗೊಳಿಸುವ ಪ್ರಯತ್ನವಾಗಿ, ಇಂತಹ ಗಿಗ್ ಕಾರ್ಮಿಕರಿಗೆ 2023-24ನೇ ಆಯವ್ಯಯ ಭಾಷಣದಲ್ಲಿ ಘೋಷಿಸಿರುವ ಯೋಜನೆಯ ಜಾರಿಗಾಗಿ ಪ್ರಸ್ತಾವನೆ ಸಲ್ಲಿಸಿರುತ್ತಾರೆ.

ಸದರಿ ಪ್ರಸ್ತಾವನೆಯನ್ನು ಪರಿಶೀಲಿಸಿ ಸರ್ಕಾರವು ಈ ಕೆಳಕಂಡಂತೆ ಆದೇಶ ಹೊರಡಿಸಿದೆ.

ಸರ್ಕಾರಿ ಆದೇಶ ಸಂಖ್ಯೆ: ಕಾಇ 325 ಎಲ್‌ಇಟಿ 2023,
ಬೆಂಗಳೂರು, ದಿನಾಂಕ: 07/09/2023

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿಯವರು 2023-24ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 193 ರಲ್ಲಿ ಘೋಷಿಸಿದಂತೆ, "ಗಿಗ್ ಕಾರ್ಮಿಕರುಗಳಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ದೃಷ್ಟಿಯಿಂದ, ರೂ.2.00 ಲಕ್ಷಗಳ ಜೀವ ವಿಮಾ ಸೌಲಭ್ಯ ಹಾಗೂ ರೂ.2.00 ಲಕ್ಷ ಗಳ ಅಪಘಾತ ಪರಿಹಾರವಾಗಿ ವಿಮಾ ಸೌಲಭ್ಯ ಸೇರಿದಂತೆ ಒಟ್ಟು ರೂ.4.00 ಲಕ್ಷಗಳ ವಿಮಾ ಸೌಲಭ್ಯವನ್ನು ಒದಗಿಸುವ, "ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ"ಯನ್ನು ಅನುಬಂಧದಲ್ಲಿ ಲಗತ್ತಿಸಲಾದ ಮಾರ್ಗಸೂಚಿಗಳನ್ವಯ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ಜಾರಿಗೊಳಿಸಲು ಅನುಮೋದಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ: ಆಇ 564 ವೆಚ್ಚ-9/2023, ದಿನಾಂಕ:11/08/2023 ಮತ್ತು ಯೋಜನಾ ಇಲಾಖೆಯ ಟಿಪ್ಪಣಿ ಸಂಖ್ಯೆ: PDS-MED/21/2023, ದಿನಾಂಕ:02/09/2023 ರನ್ವಯ ಹೊರಡಿಸಲಾಗಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ

(ಸುಮ ಎಸ್)

ಸರ್ಕಾರದ ಅಧೀನ ಕಾರ್ಯದರ್ಶಿ,
ಕಾರ್ಮಿಕ ಇಲಾಖೆ.

ಅನುಬಂಧ

ಸರ್ಕಾರಿ ಆದೇಶ ಸಂಖ್ಯೆ: ಕಾಇ 325 ಎಲ್‌ಇಟಿ 2023, ದಿನಾಂಕ: 07/09/2023ರ ಮಾರ್ಗಸೂಚಿ

1. ಉದ್ದೇಶ:

ನೀತಿ ಆಯೋಗ 2022ರ ವರದಿಯನ್ವಯ ಸ್ವಿಗ್ಗಿ, ಜೊಮಾಟೋಗಳಲ್ಲಿ ಫುಡ್ ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪಿಪ್‌ಕಾರ್ಟ್, ಬಿಗ್ ಬಾಸ್ಕೆಟ್ ಇವೇ ಮೊದಲಾದವುಗಳಲ್ಲಿ ಪೂರ್ಣಕಾಲಿಕ/ ಅರೆಕಾಲಿಕ ಡೆಲಿವರಿ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರ ಸಂಖ್ಯೆ ಸುಮಾರು 2.30 ಲಕ್ಷದಷ್ಟು ಇರುತ್ತದೆ.

ಈ ಕಾರ್ಮಿಕರು ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರಿದ್ದು, ಕಾರ್ಮಿಕ ಕಾನೂನುಗಳಡಿ ನಿಗದಿಪಡಿಸಿರುವ ಸಾಮಾಜಿಕ ಭದ್ರತಾ ಸೌಲಭ್ಯಗಳಿಂದ ವಂಚಿತರಾಗಿರುತ್ತಾರೆ. ಇಂತಹ ಅಸಂಘಟಿತ ಕಾರ್ಮಿಕರಿಗಾಗಿ 2008ರಲ್ಲಿ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯ್ದೆಯು ರಚಿತವಾಗಿದ್ದು, ಈ ಕಾಯ್ದೆಗೆ 2009ರಲ್ಲಿ ಕರ್ನಾಟಕ ನಿಯಮಗಳು ರೂಪಿತವಾಗಿದ್ದು, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ಕಾರ್ಯರೂಪಗೊಂಡಿರುತ್ತದೆ. ಗಿಗ್ ಕಾರ್ಮಿಕರು ಸರಕು/ಸೇವೆಗಳನ್ನು ನಿಗದಿತ ಸಮಯಕ್ಕೆ ಸರಿಯಾಗಿ ವಾಹನಗಳಲ್ಲಿ ವಿತರಿಸುತ್ತಿದ್ದು, ಅಂತಹ ಸಂದರ್ಭದಲ್ಲಿ ಅಪಘಾತಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಅಪಘಾತದಿಂದ ಮರಣ/ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ್ದಲ್ಲಿ ಅವರು ಹಾಗೂ ಅವರ ಅವಲಂಬಿತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಾರೆ.

ಅಂತಹ ಸಂದರ್ಭದಲ್ಲಿ ಗಿಗ್ ಕಾರ್ಮಿಕರು/ಅವರ ಅವಲಂಬಿತರಿಗೆ ಸಾಮಾಜಿಕ ಭದ್ರತೆ ಒದಗಿಸುವುದು ಸರ್ಕಾರದ ಹೊಣೆಗಾರಿಕೆಯಾಗಿದ್ದು, ಸೂಕ್ತ ವಿಮಾ ಸೌಲಭ್ಯ ಒದಗಿಸುವ ಮೂಲಕ ಸಂಕಷ್ಟದಿಂದ ಮುಕ್ತಗೊಳಿಸಲು ಉದ್ದೇಶಿಸಲಾಗಿದೆ. ಆದ್ದರಿಂದ, ಗಿಗ್ ಕಾರ್ಮಿಕರಿಗೆ ಜೀವ ವಿಮೆ ಹಾಗೂ ಅಪಘಾತ ವಿಮಾ ಸೌಲಭ್ಯ ಒದಗಿಸಲು ಈ ಕೆಳಕಂಡಂತೆ ಯೋಜನೆಯನ್ನು ರೂಪಿಸಲಾಗಿದೆ.

2. ಯೋಜನೆಯ ಶೀರ್ಷಿಕೆ:

ಈ ಯೋಜನೆಯನ್ನು "ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ" ಎಂಬುದಾಗಿ ಕರೆಯುವುದು.

3. ಯೋಜನೆಯ ವ್ಯಾಪ್ತಿ ಹಾಗೂ ಪ್ರಾರಂಭ:

- ಇದು ಜೀವ ವಿಮೆ/ಅಪಘಾತ ವಿಮೆ ಅಥವಾ ಎರಡೂ ಸೌಲಭ್ಯಗಳನ್ನು ಒಳಗೊಂಡಿರುತ್ತದೆ.
- ಈ ಯೋಜನೆಯು ಕರ್ನಾಟಕ ರಾಜ್ಯದಾದ್ಯಂತ ಎಲ್ಲ ಪ್ರದೇಶಗಳಿಗೂ ಅನ್ವಯಿಸುತ್ತದೆ.
- ಈ ಯೋಜನೆಯು ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಿದ ದಿನಾಂಕದಿಂದ ಜಾರಿಗೆ ಬರುತ್ತದೆ.

4. ವ್ಯಾಖ್ಯಾನ:

ಈ ಯೋಜನೆಯಲ್ಲಿನ ವಿಷಯವು ಅನ್ಯತಾ ಅಗತ್ಯತೆಯನ್ನು ಹೊಂದಿರದಿದ್ದಲ್ಲಿ;

- ಅಪಘಾತ (Accident) : ಎಂದರೆ ಊಹಿಸಲಾರದ ಅನಿರೀಕ್ಷಿತ ಹಾಗೂ ಹಠಾತ್ ದುರ್ಘಟನೆಯಾಗಿದ್ದು, ಅಂಗವೈಕಲ್ಯ (ಭಾಗಶಃ ಅಥವಾ ಸಂಪೂರ್ಣ) ಅಥವಾ ಮರಣ ಸಂಭವಿಸುವ ಮೂಲಕ ಮಾನಸಿಕ, ಸಾಮಾಜಿಕ ಹಾಗೂ ಆರ್ಥಿಕ ದುಷ್ಪರಿಣಾಮ ಉಂಟುಮಾಡುವುದು.
- ಅಪಘಾತ ವಿಮೆ (Accident Insurance): ಎಂದರೆ, ಅಪಘಾತದಿಂದ ಉಂಟಾಗುವ ಮರಣ, ಸಂಪೂರ್ಣ ಶಾಶ್ವತ/ಭಾಗಶಃ ದುರ್ಬಲತೆಗೆ ಹಾಗೂ ತಾತ್ಕಾಲಿಕ ದುರ್ಬಲತೆಗೆ ಕಾನೂನುಬದ್ಧ ವಾರಸುದಾರರಿಗೆ ಅಥವಾ ಫಲಾನುಭವಿಗೆ ವಿಮಾ ಮೊತ್ತವನ್ನು ಪಾವತಿಸುವುದು.
- ಜೀವ ವಿಮೆ (Life Insurance): ಎಂದರೆ ವಿಮಾದಾರ ವ್ಯಕ್ತಿಯ ಮರಣದ (ಮಾರಣಾಂತಿಕ ಕಾಯಿಲೆ ಅಥವಾ ಗಂಭೀರ ಅನಾರೋಗ್ಯದಂತಹ ಇತರ ಘಟನೆಗಳು ಸಹ ಸೇರಿದಂತೆ) ನಂತರ ಕಾನೂನುಬದ್ಧ ವಾರಸುದಾರರಿಗೆ ವಿಮಾ ಮೊತ್ತವನ್ನು ಪಾವತಿಸುವುದು.
- ಮಂಡಳಿ (Board): ಎಂದರೆ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಬೆಂಗಳೂರು. ಈ ಮಂಡಳಿಯನ್ನು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯ್ದೆ 2008ರ 6(1)ನೇ ಕಲಂ ಮೇರೆಗೆ ರಚಿಸಲಾಗಿದೆ.
- ಫಲಾನುಭವಿ (Beneficiary): ಎಂದರೆ ಯೋಜನೆಯಡಿ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಯನ್ವಯ ನಿಗದಿಪಡಿಸಿದ ವೆಬ್‌ಸೈಟ್‌ನಲ್ಲಿ ನೋಂದಾಯಿತ ಗಿಗ್ ಕಾರ್ಮಿಕ.
- ಗಿಗ್ ಕಾರ್ಮಿಕ (Gig Workers): ಎಂದರೆ ಸಾಮಾಜಿಕ ಭದ್ರತಾ ಸಂಹಿತೆ 2020ರ ಕಲಂ 2(35)ರನ್ವಯ, ಕೆಲಸವನ್ನು ನಿರ್ವಹಿಸುವ ಅಥವಾ ಕೆಲಸದ ವ್ಯವಸ್ಥೆಯಲ್ಲಿ ಭಾಗವಹಿಸುವ ಮತ್ತು ಸಾಂಪ್ರದಾಯಿಕ ಉದ್ಯೋಗದಾತ-ಉದ್ಯೋಗಿ ಸಂಬಂಧದ ಹೊರಗಿನ ಚಟುವಟಿಕೆಗಳಿಂದ ಆದಾಯ ಗಳಿಸುವ ವ್ಯಕ್ತಿ ಮತ್ತು ನಿರ್ದಿಷ್ಟ ದರವನ್ನು ಪಾವತಿಸುವ ಒಪ್ಪಂದದ (ಎಲ್ಲಾ ತುಂಡು ದರದ ಕೆಲಸವನ್ನು ಒಳಗೊಂಡಂತೆ) ನಿಯಮಗಳು ಮತ್ತು ಷರತ್ತುಗಳ ಆಧಾರದ ಮೇಲೆ ಕೆಲಸ ಮಾಡುವ ವ್ಯಕ್ತಿ.
- ಪ್ಲಾಟ್‌ಫಾರ್ಮ್ (Platform): ಎಂದರೆ ಅನ್‌ಲೈನ್ ವಹಿವಾಟು ಆಧಾರಿತ ಕೆಲಸದ ವ್ಯವಸ್ಥೆಯಾಗಿದ್ದು, ಅದು ಸರಕು ಮತ್ತು ಸೇವೆಗಳನ್ನು ಒದಗಿಸುವ ವ್ಯಕ್ತಿಗಳು ಮತ್ತು ನಿರ್ದಿಷ್ಟ ಪಾವತಿಯ ದರದ ಮೇಲೆ ಸರಕು ಮತ್ತು ಸೇವೆಗಳನ್ನು ಸ್ವೀಕರಿಸುವ ವ್ಯಕ್ತಿ ಅಥವಾ ವ್ಯಕ್ತಿಗಳನ್ನು ಒಳಗೊಂಡಿರುತ್ತದೆ.
- ಅಗ್ರೆಗೇಟರ್ (Aggregator): ಎಂದರೆ ಸಾಮಾಜಿಕ ಭದ್ರತಾ ಸಂಹಿತೆ 2020ರ ಕಲಂ 2(2)ರನ್ವಯ, ಕೊಳ್ಳುವವರು ಅಥವಾ ಬಳಕೆದಾರರು ಹಾಗೂ ಮಾರಾಟಗಾರರು ಅಥವಾ ಸೇವೆ ಒದಗಿಸುವವರನ್ನು ಸಂಯೋಜಿಸುವ ಡಿಜಿಟಲ್ ಮಧ್ಯವರ್ತಿ ಅಥವಾ ಮಾರುಕಟ್ಟೆ ಸ್ಥಳ.
- ಕುಟುಂಬ (Family): ಎಂದರೆ ಕಾನೂನುಬದ್ಧ ವಾರಸುದಾರರಾದ ಗಂಡ, ಹೆಂಡತಿ, ಮಕ್ಕಳು ದತ್ತು ಮಕ್ಕಳು, ಸಂಪೂರ್ಣ ಅವಲಂಬಿತ ಪಾಲಕರು, ಸಂಪೂರ್ಣ ಅವಲಂಬಿತರಾದ ಅವಿವಾಹಿತ ಅಥವಾ ವಿಧವಾ ಹೆಣ್ಣು ಮಕ್ಕಳು ಹಾಗೂ ಅವಿವಾಹಿತ ಸೋದರಿಯರು.

- ಸರ್ಕಾರ (Government) : ಎಂದರೆ ಕರ್ನಾಟಕ ರಾಜ್ಯ ಸರ್ಕಾರ.

5. ನೋಂದಣಿ ಪ್ರಕ್ರಿಯೆ:

ಗಿಗ್ ಕಾರ್ಮಿಕರು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ನೋಂದಣಿ ಮಾಡಿಸಲು ಅರ್ಹರಿರುತ್ತಾರೆ.

- ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪ್ಲಾಟ್‌ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರು ಯೋಜನೆಯ ಸೌಲಭ್ಯಕ್ಕೆ ಅರ್ಹರು.
- ಅರ್ಜಿದಾರರು 18 ರಿಂದ 60 ವರ್ಷದವರಾಗಿರಬೇಕು.
- ಆದಾಯ ತೆರಿಗೆ ಪಾವತಿದಾರರಾಗಿರಬಾರದು.
- ಇ.ಎಸ್.ಐ ಮತ್ತು ಇ.ಪಿ.ಎಫ್ ಸೌಲಭ್ಯ ಹೊಂದಿರಬಾರದು.
- ಪ್ಲಾಟ್‌ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರು ರಾಜ್ಯ ಸರ್ಕಾರದ ಸೇವಾಸಿಂಧು ಪೋರ್ಟಲ್‌ನಲ್ಲಿ ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಅರ್ಜಿ ಸಲ್ಲಿಸಿ ಗುರುತಿನ ಚೀಟಿ ಪಡೆಯುವುದು.
- ಪ್ಲಾಟ್‌ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ನೋಂದಣಿಯು ಶಾಶ್ವತವಾಗಿ ಮಾನ್ಯವಾಗಿರುತ್ತದೆ.

6. ನೋಂದಣಿಗಾಗಿ ಸಲ್ಲಿಸಬೇಕಾದ ದಾಖಲೆಗಳು:

- ಗಿಗ್ ಕಾರ್ಮಿಕನಾಗಿ ಕಾರ್ಯನಿರ್ವಹಿಸುತ್ತಿರುವ ಕುರಿತು ನಿಗದಿತ ನಮೂನೆಯಲ್ಲಿ ಉದ್ಯೋಗದಾತರಿಂದ ಪಡೆದ ಉದ್ಯೋಗ ಪ್ರಮಾಣ ಪತ್ರ/ ಗುರುತಿನ ಚೀಟಿ.
- ಆಧಾರ್ ಸಂಖ್ಯೆ.
- ಇ-ಶ್ರಮ್ ಗುರುತಿನ ಚೀಟಿ ಸಂಖ್ಯೆ.
- ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ
- ವಿಳಾಸ ಪುರಾವೆಗಾಗಿ ಯಾವುದಾದರೂ ದಾಖಲೆ (ಮತದಾರರ ಗುರುತಿನ ಚೀಟಿ/ಚಾಲನಾ ಪರವಾನಗಿ/ಆಧಾರ್/ಪಾಸ್‌ಪೋರ್ಟ್/ಬ್ಯಾಂಕ್ ಪಾಸ್ ಬುಕ್ ಇತ್ಯಾದಿ)

7. ಯೋಜನೆಯ ಸೌಲಭ್ಯಗಳು:

ಈ ಯೋಜನೆಯಡಿ ನೋಂದಾಯಿತ ಗಿಗ್ ಕಾರ್ಮಿಕನು ಈ ಕೆಳಕಂಡ ಸೌಲಭ್ಯಗಳಿಗೆ ಅರ್ಹನಾಗುತ್ತಾನೆ.

- **ಜೀವ ವಿಮೆ** - ಫಲಾನುಭವಿಯ ಮರಣದ ನಂತರ ಕಾನೂನುಬದ್ಧ ವಾರಸುದಾರರಿಗೆ ರೂ. 2.00 ಲಕ್ಷಗಳ ಜೀವ ವಿಮಾ ಪರಿಹಾರ.

- **ಅಪಘಾತ ವಿಮಾ ಸೌಲಭ್ಯ:**
- ಮರಣ ಪ್ರಕರಣ _ ರೂ. 2.00 ಲಕ್ಷಗಳ ಅಪಘಾತ ವಿಮಾ ಪರಿಹಾರ ಹಾಗೂ ರೂ. 2.00 ಲಕ್ಷಗಳ ಜೀವ ವಿಮಾ ಪರಿಹಾರ ಸೇರಿ ಒಟ್ಟು ರೂ. 4.00 ಲಕ್ಷಗಳ ಪರಿಹಾರ.
- ಅಪಘಾತದಿಂದ ತಾಗುವ ಸಂಪೂರ್ಣ ಶಾಶ್ವತ/ಭಾಗಶಃ ದುರ್ಬಲತೆ ಪರಿಹಾರ (ಶೇಕಡವಾರು ದುರ್ಬಲತೆ ಆಧಾರದ ಮೇಲೆ) - ರೂ. 2.00 ಲಕ್ಷಗಳವರೆಗೆ ಪರಿಹಾರ.
- ಆಸ್ಪತ್ರೆ ವೆಚ್ಚ ಮರುಪಾವತಿ - ರೂ. 1.00 ಲಕ್ಷಗಳವರೆಗೆ.

ವಿ. ಸೂ: 1) ಮೇಲ್ಕಂಡ ಎಲ್ಲಾ ಸೌಲಭ್ಯಗಳು "ಕರ್ತವ್ಯದಲ್ಲಿರುವಾಗ ಮತ್ತು ಕರ್ತವ್ಯದಲ್ಲಿ ಇರದೇ ಇದ್ದಾಗಲೂ ಸಂಭವಿಸುವ ಅಪಘಾತ" ಹೊಂದಿದಲ್ಲಿ ಅನ್ವಯಿಸುತ್ತವೆ.

2) ಯೋಜನೆಯ ಸೌಲಭ್ಯವನ್ನು ಪಡೆಯಲು ಮರಣ/ಅಪಘಾತ ಸಂದರ್ಭದಲ್ಲಿ ಕಾರ್ಮಿಕನು ಕರ್ನಾಟಕ ರಾಜ್ಯದಲ್ಲಿ ಗಿಗ್ ವೃತ್ತಿಯಲ್ಲಿ ಸಕ್ರಿಯನಾಗಿರಬೇಕು.

3) ಮೇಲ್ಕಂಡ ಸೌಲಭ್ಯಗಳು ಪ್ಲಾಟ್ ಪಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಉದ್ಯೋಗದಾತರು/ ಅಗ್ರಿಗೇಟರ್ ಸಂಸ್ಥೆಗಳು ನೀಡುತ್ತಿರುವ ಸೌಲಭ್ಯಕ್ಕೆ ಹೆಚ್ಚುವರಿಯಾಗಿ ಲಭ್ಯವಾಗುತ್ತದೆ.

8. ಕ್ಲೇಮ್ ವಿಧಾನ:

i. ಅರ್ಜಿದಾರ/ಫಲಾನುಭವಿಯು ಮರಣ/ಅಪಘಾತ ಸಂಭವಿಸಿದ 1 ವರ್ಷದೊಳಗೆ ನಿಗದಿತ ನಮೂನೆಯಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳ ಕಛೇರಿ ಅಥವಾ ನೇರವಾಗಿ ಮಂಡಳಿಗೆ ಅರ್ಜಿ ಸಲ್ಲಿಸುವುದು.

ii. ಕ್ಲೇಮ್ ಅರ್ಜಿ ಜೊತೆ ಸಲ್ಲಿಸಬೇಕಾದ ದಾಖಲೆಗಳು:

- ಯೋಜನೆಯಡಿ ನೀಡಲಾದ ಗುರುತಿನ ಚೀಟಿ,
- ಮರಣ ಪ್ರಮಾಣ ಪತ್ರ, (ಮರಣ ಪ್ರಕರಣಗಳಲ್ಲಿ)
- ನಿಗದಿತ ನಮೂನೆಯಲ್ಲಿ ಉದ್ಯೋಗ ಪ್ರಮಾಣ ಪತ್ರ,
- ಕಂದಾಯ ಇಲಾಖೆಯ ವಂಶ ವೃಕ್ಷ ಪ್ರಮಾಣ ಪತ್ರ,
- ಪಡಿತರ ಚೀಟಿ,
- ಆಧಾರ್ ಕಾರ್ಡ್‌ನ ಪ್ರತಿ,
- ನಾಮನಿರ್ದೇಶಿತರ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ

ಅಪಘಾತ ಪ್ರಕರಣಗಳಲ್ಲಿ ಮೇಲಿನ ದಾಖಲೆಗಳೊಂದಿಗೆ ಕೆಳಕಂಡ ದಾಖಲೆಗಳನ್ನು ಸಲ್ಲಿಸುವುದು

- ಮರಣೋತ್ತರ ಪರೀಕ್ಷಾ ವರದಿ, (ಮರಣ ಪ್ರಕರಣಗಳಲ್ಲಿ)
- ಪ್ರಥಮ ವರ್ತಮಾನ ವರದಿ,
- ಆಸ್ಪತ್ರೆಯ ಮೂಲ ಬಿಲ್‌ಗಳು,

- ಡಿಸ್ಕಾಜ್ ಸಾರಾಂಶ,
 - ಸರ್ಕಾರಿ ವೈದ್ಯಕೀಯ ದುರ್ಬಲತೆ ಪ್ರಮಾಣ ಪತ್ರ (ದುರ್ಬಲತೆ ಪ್ರಕರಣಗಳಲ್ಲಿ), ಹಾಗೂ ಅವಶ್ಯಕವಿರುವ ಇತರ ದಾಖಲೆಗಳನ್ನು ಸಲ್ಲಿಸುವುದು.
- iii. ಫಲಾನುಭವಿ/ನಾಮನಿದೇಶಿತರಿಂದ ಸ್ವೀಕರಿಸಿದ ಕ್ಲೇಮ್ ಅರ್ಜಿಗಳನ್ನು ಕಾರ್ಮಿಕ ಅಧಿಕಾರಿಗಳು ಪರಿಶೀಲಿಸಿ ಮಂಡಳಿಗೆ ಸಲ್ಲಿಸುವುದು.
- iv. ಎಲ್ಲಾ ಪರಿಹಾರ ಮೊತ್ತವನ್ನು ಫಲಾನುಭವಿ/ನಾಮನಿದೇಶಿತರ ಬ್ಯಾಂಕ್ ಖಾತೆಗೆ ನೇರವಾಗಿ DBT/NEFT ಮೂಲಕ ವರ್ಗಾವಣೆ ಮಾಡಲಾಗುವುದು.
- v. ಫಲಾನುಭವಿಯ ಮರಣದ ಸಮಯದಲ್ಲಿ ಅವಿವಾಹಿತನಾಗಿದ್ದಲ್ಲಿ ತಾಯಿ ತಂದೆ ಹಾಗೂ ವಿವಾಹಿತನಾಗಿದ್ದಲ್ಲಿ ಹೆಂಡತಿ ಮತ್ತು ಮಕ್ಕಳು ಕಾನೂನುಬದ್ಧ ವಾರಸುದಾರರಾಗಿರುತ್ತಾರೆ.

9. ಅಪವಾದ:

ಈ ಕೆಳಗಿನ ಪ್ರಕರಣಗಳಲ್ಲಿ ಕ್ಲೇಮ್ ಅರ್ಜಿಯನ್ನು ಪರಿಗಣಿಸಲು ಇರುವ ಅನರ್ಹತೆಗಳು:

1. ಆತ್ಮಹತ್ಯೆ,
2. ಒಂದು ವೇಳೆ ಫಲಾನುಭವಿಯು ಅಪಘಾತದ ವೇಳೆ ಮದ್ಯ ಅಥವಾ ಮಾದಕ ದ್ರವ್ಯ ಸೇವಿಸಿದಲ್ಲಿ,
3. ಫಲಾನುಭವಿಯ ಬುದ್ಧಿಭ್ರಮಣೆಯ ಕಾರಣ ಅಪಘಾತ ಸಂಭವಿಸಿದಲ್ಲಿ,
4. ಫಲಾನುಭವಿಯು ಅಪರಾಧದ ಉದ್ದೇಶದಿಂದ ಮಾಡಿದ ಯಾವುದಾದರೂ ಕಾನೂನು ಉಲ್ಲಂಘನೆಯ ಕಾರಣ ಅಪಘಾತ ಸಂಭವಿಸಿದಲ್ಲಿ,
5. ಯುದ್ಧ, ಆಕ್ರಮಣ, ವಿದೇಶಿ ವೈರಿಯ ಕೃತಿ, ದಂಗೆ, ಕ್ರಾಂತಿ, ಮಿಲಿಟರಿ ಅಥವಾ ಅಧಿಕಾರ ಕಿತ್ತುಕೊಳ್ಳುವುದು, ಹಿಡಿತ ಸೆರೆಹಿಡಿ, ಬಂಧನ ಇತ್ಯಾದಿಗಳ ಕಾರಣದಿಂದಾಗಿ ಸಂಭವಿಸಿದ ಅಪಘಾತ,
6. ಪರಮಾಣು ಸಾಮಗ್ರಿಗಳ ಕಾರಣ ಸಂಭವಿಸಿದ ಅಪಘಾತ.

10. ಯೋಜನೆಯ ಸಂಪನ್ಮೂಲ:

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಪ್ಲಾಟ್‌ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರಿಗೆ ಸೌಲಭ್ಯಗಳನ್ನು ವಿತರಿಸಲು ಯಾವುದಾದರೂ ಒಂದು ರಾಷ್ಟ್ರೀಯಕೃತ ಬ್ಯಾಂಕ್‌ನ ಶಾಖೆಯಲ್ಲಿ "ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ" ಎಂಬ ಹೆಸರಿನ ಖಾತೆಯನ್ನು ತೆರೆಯುವ ಮೂಲಕ ಹಣಕಾಸು/ನಿಧಿ ರಚಿಸಲು ಹಣಕಾಸಿನ ಮೂಲಗಳು ಈ ಕೆಳಗಿನಂತಿವೆ:

- ಯೋಜನೆಯ ಜಾರಿಗೆ ರಾಜ್ಯ ಸರ್ಕಾರವು ಹಂಚಿಕೆ ಮಾಡಿರುವ ಅನುದಾನ.
- ಯೋಜನೆಯ ಜಾರಿಗೆ ಕೇಂದ್ರ ಸರ್ಕಾರದಿಂದ ಹಂಚಿಕೆಯಾದ ಅನುದಾನ (ರಾಜ್ಯ ಸರ್ಕಾರವು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯ್ದೆ, 2008ರ ಕಲಂ 7(2) ಮತ್ತು (3)ರಡಿ ಕೇಂದ್ರ ಸರ್ಕಾರದಿಂದ ಸಹಾಯಧನ ಕೋರಬಹುದಾಗಿರುತ್ತದೆ.)
- ಮಾಲೀಕ/ಕಾರ್ಮಿಕರಿಂದ ಸಂಗ್ರಹಿಸಬಹುದಾದ ವಂತಿಕೆ (ಇದ್ದಲ್ಲಿ),
- ರಾಜ್ಯ ಸರ್ಕಾರ/ಕೇಂದ್ರ ಸರ್ಕಾರವು ಕಾಲಕಾಲಕ್ಕೆ ತನ್ನ ಅಧಿಕೃತ ರಾಜ್ಯ ಪತ್ರದಲ್ಲಿ ಅಧಿಸೂಚಿಸುವ ಸುಂಕ ಸಂಗ್ರಹಣೆ.
- ಸಿಎಸ್‌ಆರ್ ನಿಧಿಯು ಸೇರಿದಂತೆ ರಾಜ್ಯ ಸರ್ಕಾರದಿಂದ ಅಂಗೀಕೃತವಾದ ಯಾವುದೇ ಸಂಪನ್ಮೂಲ ಅಥವಾ ಇತರೆ ಮೂಲಗಳಿಂದ.

11. ಯೋಜನೆಯ ಜಾರಿಗೊಳಿಸುವಿಕೆ:

ಯೋಜನೆಯಡಿ ನಿಗದಿಪಡಿಸಿದ ವಿಮಾ ಸೌಲಭ್ಯವನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ನೇರವಾಗಿ ವಿತರಿಸುವುದು.

12. ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳು:

ರಾಜ್ಯ ಮಂಡಳಿಯು ಉದ್ದೇಶಿತ ಸಮೂಹ ಹಾಗೂ ಸಮಾಜದ ಎಲ್ಲಾ ಜನರಲ್ಲಿ ಯೋಜನೆಯ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ಮಾಹಿತಿ, ಶಿಕ್ಷಣ ಹಾಗೂ ಸಂಪರ್ಕ ಕಾರ್ಯಚಟುವಟಿಕೆಗಳ ಸಾಂಪ್ರದಾಯಿಕ ಹಾಗೂ ಆಧುನಿಕ ಪದ್ಧತಿ/ವಿಧಾನಗಳ ಮೂಲಕ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳತಕ್ಕದ್ದು.

13. ಆಡಳಿತ ನಿರ್ವಹಣೆ ಹಾಗೂ IEC ಚಟುವಟಿಕೆಗಳಿಗಾಗಿ ನಿಧಿ:

ರಾಜ್ಯ ಸರ್ಕಾರದಿಂದ ಯೋಜನೆಯಡಿ ಹಂಚಿಕೆ ಮಾಡಿ ಬಿಡುಗಡೆಯಾದ ಒಟ್ಟು ಆಯವ್ಯಯದಲ್ಲಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಶೇ. 10ರಷ್ಟನ್ನು ಆಡಳಿತ ನಿರ್ವಹಣೆ ಹಾಗೂ IEC ಚಟುವಟಿಕೆಗಳಿಗಾಗಿ ಬಳಸಿಕೊಳ್ಳಬಹುದು.

14. ಯೋಜನೆಯನ್ನು ಮಾರ್ಪಾಡು ಮಾಡುವ ಅಧಿಕಾರ:

ಪ್ಲಾಟ್‌ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಹಿತದೃಷ್ಟಿಯಿಂದ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರವು ತನ್ನ ಅಧಿಕೃತ ಗೆಜೆಟ್‌ನಲ್ಲಿ ಅಧಿಸೂಚನೆಯನ್ನು ಹೊರಡಿಸುವುದರ ಮೂಲಕ ಯೋಜನೆಯನ್ನು ಮಾರ್ಪಾಡು ಮಾಡುವ ಹಾಗೂ ತಿದ್ದುಪಡಿ ಮಾಡುವ ಅಧಿಕಾರವನ್ನು ಹೊಂದಿರುತ್ತದೆ.

15. ಅಡಚಣೆಗಳನ್ನು ನಿವಾರಿಸುವ ಅಧಿಕಾರ:

ಈ ಯೋಜನೆಯ ಪ್ರಾವಧಾನಗಳನ್ನು ಕಾರ್ಯಗತಗೊಳಿಸುವಲ್ಲಿ ಏನಾದರೂ ಅಡಚಣೆ ಉಂಟಾದಲ್ಲಿ, ಅಂತಹ ಅಡಚಣೆಗಳನ್ನು ನಿವಾರಿಸಲು ರಾಜ್ಯ ಸರ್ಕಾರವು ಅಧಿಕೃತ ಗೆಜೆಟ್‌ನಲ್ಲಿ ಆದೇಶವನ್ನು ಹೊರಡಿಸುವ ಮೂಲಕ ಅವಶ್ಯಕ ನಿಯಮಗಳನ್ನು ರೂಪಿಸಬಹುದು.

16. ಸೌಲಭ್ಯಗಳ ನಿರಾಕರಣೆ ಹಾಗೂ ದೂರು ನಿವಾರಣೆ:

- ಈ ಯೋಜನೆಯಡಿ ಗಿಗ್ ಕಾರ್ಮಿಕನು 60 ವರ್ಷ ಪೂರೈಸಿದಲ್ಲಿ ಫಲಾನುಭವಿಯಾಗಿ ಮುಂದುವರೆಯಲು ಅನರ್ಹನಾಗುತ್ತಾನೆ.
- ಗಿಗ್ ಕಾರ್ಮಿಕನು ಮರಣ/ಅಪಘಾತ ಸಂದರ್ಭದಲ್ಲಿ ಗಿಗ್ ವೃತ್ತಿಯಲ್ಲಿ ಸಕ್ರಿಯನಾಗಿರದ ಪ್ರಕರಣಗಳಲ್ಲಿ ಅನರ್ಹನಾಗುತ್ತಾನೆ.
- ಗಿಗ್ ಕಾರ್ಮಿಕನು ಮರಣ/ಅಪಘಾತ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಹೊರತುಪಡಿಸಿ ಬೇರೆ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಲ್ಲಿ ಅನರ್ಹನಾಗುತ್ತಾನೆ.
- ದೂರು ನಿವಾರಣಾಧಿಕಾರಿ ಅಂದರೆ ಮಂಡಳಿಯ ಜಂಟಿ ಕಾರ್ಯದರ್ಶಿಯವರು ಇವರಿಗೆ ಸಲ್ಲಿಸಿದ ದೂರನ್ನು 30 ದಿನಗಳೊಳಗೆ ಲಿಖಿತ ಆದೇಶದ ಮೂಲಕ ವಿಲೇವಾರಿ ಮಾಡುವುದು ಹಾಗೂ ಅವರ ನಿರ್ಣಯವು ಅಂತಿಮವಾಗಿರುತ್ತದೆ.

PR-363